



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶನಿವಾರ, ೧೮, ಜನವರಿ, ೨೦೨೫(ಪುಷ್ಯ, ೨೮, ಶಕವರ್ಷ, ೧೯೪೬) BENGALURU, SATURDAY, 18, JANUARY, 2025(PUSHYA, 28, SHAKAVARSHA, 1946)	ಸಂ. ೪೩ No. 43
------------------------	---	------------------

ಕರ್ನಾಟಕ ಸರ್ಕಾರ

ಸಂಖ್ಯೆ: ಸಿಆಸುಇ 103 ಸೇವನೆ 2024

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ,
ಬೆಂಗಳೂರು, ದಿನಾಂಕ: 18.1.2025

ಅಧಿಸೂಚನೆ

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಅಧಿಕೃತ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ನಿಯಮ 2ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ರ (ಇದರಲ್ಲಿ ಇನ್ನು ಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ನಿಯಮ 2ರಲ್ಲಿ "ದಿನಾಂಕ:31.12.2024 ರೊಳಗೆ" ಎಂಬ ಪದ ಮತ್ತು ಅಂಕಿಗಳ ಬದಲಿಗೆ "ದಿನಾಂಕ: 31.12.2025

(೧)

ರೊಳಗೆ" ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

3. ನಿಯಮ 3ಕ್ಕೆ ತಿದ್ದುಪಡಿ :- ಸದರಿ ನಿಯಮಗಳ ನಿಯಮ 3ರಲ್ಲಿ,-

(ಎ) ಉಪ ನಿಯಮ (1)ರಲ್ಲಿ "ದಿನಾಂಕ: 31.12.2024 ರೊಳಗೆ", ಎಂಬ ಪದ ಮತ್ತು ಅಂಕಿಗಳ ಬದಲಿಗೆ "ದಿನಾಂಕ:31.12.2025 ರೊಳಗೆ", ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು ಮತ್ತು

(ಬಿ) ಉಪ ನಿಯಮ (2)ರಲ್ಲಿ "ದಿನಾಂಕ: 31.12.2024ರೊಳಗೆ", ಎಂಬ ಪದ ಮತ್ತು ಅಂಕಿಗಳ ಬದಲಿಗೆ "ದಿನಾಂಕ: 31.12.2025ರೊಳಗೆ", ಎಂಬ ಪದ ಮತ್ತು ಅಂಕಿಗಳನ್ನು ದಿನಾಂಕ: 01.01.2025ರಿಂದ ಜಾರಿಗೆ ಬಂದಿವೆ ಎಂದು ಭಾವಿಸಿ ಪ್ರತಿಸ್ಥಾಪಿಸತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

(ವೀರಭದ್ರ)
ಸರ್ಕಾರದ ಅಧೀನ ಕಾರ್ಯದರ್ಶಿ,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು-1).

GOVERNMENT OF KARNATAKA

No. DPAR 103 SCR 2024

Karnataka Government Secretariat,
Vidhana Soudha,
Bengaluru, dated: 18.01.2025

NOTIFICATION

The draft of the following rules further to amend the Karnataka Civil Services (Computer Literacy Test) Rules, 2012 which the Government of Karnataka proposes to make in exercise of the powers conferred by sub-section (1) of Section 3 read with Section 8 of the Karnataka State Civil Services Act, 1978 (Karnataka Act 14 of 1990) is hereby published as required by clause (a) of sub-section (2) of Section 3 of the said Act, for the information of all persons likely to be affected thereby and notice is hereby given that the said draft will be taken into consideration after fifteen days from the date of its publication in the Official Gazette.

Any objection or suggestion which may be received by the State Government from any person with respect to the said draft rules before the expiry of the period specified above will be considered by the State Government. Objections and suggestions may be addressed to the Secretary to Government, Department of Personnel and Administrative Reforms, Vidhana Soudha, Bengaluru-560 001.

DRAFT RULES

1. Title and Commencement:- (1) These rules may be called the Karnataka Civil Services (Computer Literacy Test) (Amendment) Rules, 2025.

(2) They shall come into force from the date of their final publication in the Official Gazette.

2. Amendment of rule 2:- In the Karnataka Civil Services (Computer Literacy Test) Rules, 2012 (hereinafter referred to as the said rules), in rule 2, for the words and figures “within 31.12.2024”, the words and figures “within 31.12.2025”, shall be deemed to have been substituted with effect from 01.01.2025.

3. Amendment of rule 3:- In rule 3 of the said rules,-

(a) in sub-rule (1), for the words and figures “within 31.12.2024”, the words and figures “within 31.12.2025”, shall be deemed to have been substituted with effect from 01.01.2025; and

(b) in sub-rule (2), for the words and figures “within 31.12.2024”, the words and figures “within 31.12.2025”, shall be deemed to have been substituted with effect from 01.01.2025.

By Order and in the name of the
Governor of Karnataka,

(VEERABHADRA)
Under Secretary to Government
Department of Personnel and
Administrative Reforms
(Service Rules-1).